

ನವಗ್ರಹಸ್ತೋತ್ರಮ್

ಭಾಸ್ವಾನ್ ಮೇ ಭಾಸಯೇತ್ ತತ್ತ್ವಂ ಚಂದ್ರಶ್ಚಾಹ್ಲಾದಕೃದ್ಭವೇತ್ |
ಮಂಗಲೋ ಮಂಗಲಂ ದದ್ಯಾದ್ಭುಧಶ್ಚ ಬುಧತಾಂ ದಿಶೇತ್ || ೧ ||

ಗುರುರ್ಮೇ ಗುರುತಾಂ ದದ್ಯಾತ್ ಕವಿಶ್ಚ ಕವಿತಾಂ ದಿಶೇತ್ |
ಶನಿಶ್ಚ ಶಂ ಪ್ರಾಪಯತು ಕೇತುಃ ಕೇತುಂ ಜಯೇಽರ್ಪಯೇತ್ || ೨ ||

ರಾಹುರ್ಮೇ ರಾಹಯೇದ್ರೋಗಂ ಗ್ರಹಾಃ ಸಂತು ಕರಗ್ರಹಾಃ |
ನವಂ ನವಂ ಮಮೈಶ್ವರ್ಯಂ ದಿಶಂತ್ವೇತೇ ನವಗ್ರಹಾಃ || ೩ ||

ಹರೇರನುಗ್ರಹಾರ್ಥಾಯ ಶತ್ರುಣಾಂ ನಿಗ್ರಹಾಯ ಚ |
ವಾದಿರಾಜಯತಿಪ್ರೋಕ್ತಂ ಗ್ರಹಸ್ತೋತ್ರಂ ಸದಾ ಪಠೇತ್ || ೪ ||

|| ಇತಿ ಶ್ರೀವಾದಿರಾಜತೀರ್ಥಶ್ರೀಚರಣವಿರಚಿತಂ ನವಗ್ರಹಸ್ತೋತ್ರಮ್ ||